



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೩೧, ಜನವರಿ, ೨೦೨೫(ಮಾಘ, ೧೧, ಶಕವರ್ಷ, ೧೯೪೬) BENGALURU, FRIDAY, 31, JANUARY, 2025(MAGHA, 11, SHAKAVARSHA, 1946)	ಸಂ. ೬೦ No. 60
------------------------	--	------------------

## ಕರ್ನಾಟಕ ಸರ್ಕಾರ

ಸಂಖ್ಯೆ:RDPR 236 GPA 2024

ಕರ್ನಾಟಕ ಸರ್ಕಾರದ ಸಚಿವಾಲಯ,  
ಬಹುಮಹಡಿ ಕಟ್ಟಡ,  
ಬೆಂಗಳೂರು, ದಿನಾಂಕ:31.01.2025.

## ಅಧಿಸೂಚನೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ರ ಪ್ರಕರಣ 66, 67, 68, 69, 70, 97, 199, 199 ಎ, 200, 201 ಮತ್ತು 202ನೇ ಪ್ರಕರಣಗಳೊಂದಿಗೆ ಓದಿಕೊಂಡಂತೆ ಪ್ರಕರಣ 311ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ಅನ್ನು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ ಕರ್ನಾಟಕ ಸರ್ಕಾರವು ಈ ಕೆಳಕಂಡಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) (ತಿದ್ದುಪಡಿ) ನಿಯಮಗಳು, 2025 ರ ಕರಡನ್ನು ಅಧಿನಿಯಮದ ಪ್ರಕರಣ 311 ರ ಉಪ ಪ್ರಕರಣ (1) ರಲ್ಲಿ ನಿಗದಿಪಡಿಸಿದಂತೆ ಸದರಿ ನಿಯಮಗಳಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ಹದಿನೈದು ದಿನಗಳ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆಗಳು

ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, (ಪಂಚಾಯತ್ ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560001 ಇವರಿಗೆ ಕಳುಹಿಸಲು ಕೋರಲಾಗಿದೆ.

### ಕರಡು ನಿಯಮಗಳು

1. **ಹೆಸರು ಮತ್ತು ಪ್ರಾರಂಭ:-** (1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಇವು ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ.

2. **ನಿಯಮ 10 ರ ತಿದ್ದುಪಡಿ:-** ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021ರ ನಿಯಮ 10 ಕ್ಕೆ ಈ ಕೆಳಕಂಡ ಪರಂತುವನ್ನು ಸೇರಿಸತಕ್ಕದ್ದು.

"ಪರಂತು, ವ್ಯಾಪಾರ ಪರವಾನಿಗೆ ನವೀಕರಣಕ್ಕೆ ಗ್ರಾಮ ಪಂಚಾಯತಿಗೆ ನಿಗದಿತ ಶುಲ್ಕ ಪಾವತಿಯಾದ ನಂತರ ನವೀಕರಣವು ಸ್ವಯಂಚಾಲಿತವಾಗಿರತಕ್ಕದ್ದು. "

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಡಾ|| ಎನ್. ನೋಮೆಶ್ ಕುಮಾರ್)  
ನಿರ್ದೇಶಕರು (ಪಂ.ರಾಜ್) ಹಾಗೂ  
ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ,  
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.